



## ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ-2022ನ್ನು ಜಾರಿಗೊಳಿಸುವ ಕುರಿತು.

ಓದಲಾಗಿದೆ: 1. ಸರ್ಕಾರದ ಆದೇಶ ಸಂಖ್ಯೆ:ಟಿಡಿ 191 ಟಿಡಿ 2022, ದಿನಾಂಕ:30.12.2022.

2. ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಪ್ರಸ್ತಾವನೆ ಸಂಖ್ಯೆ: ಸಾಆ/ಪ್ರವರ್ತನ-4/ಪಿಆರ್.-01/2022-23(II), ದಿನಾಂಕ:15.11.2023.

\*\*\*\*\*

### ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಸಂಖ್ಯೆ:(1)ರ ಸರ್ಕಾರದ ಆದೇಶದಲ್ಲಿ, ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಮಾನದಂಡಗಳನ್ವಯ ಮೋಟಾರು ವಾಹನಗಳ ಕಾಯ್ದೆ, 1988 ರ ಕಲಂ 65(ಪಿ) ರಡಿ ಪ್ರದತ್ತವಾದ ಅಧಿಕಾರದನ್ವಯ ಸದರಿ ಆದೇಶದೊಂದಿಗೆ ಲಗತ್ತಿಸಲಾದ Registered Vehicle Scrapping Policy in Karnataka-2022 ರ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಸಂಖ್ಯೆ: (2)ರ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಪ್ರಸ್ತಾವನೆಯಲ್ಲಿ, ಸರ್ಕಾರದ ಆದೇಶ ದಿನಾಂಕ:30.12.2022ರಲ್ಲಿ ಕರ್ನಾಟಕ ರಾಜ್ಯದಲ್ಲಿನ ಹಳೆಯ ವಾಹನಗಳನ್ನು ನಾಶಪಡಿಸುವ ಯೋಜನೆ-2022ನ್ನು ಜಾರಿಗೊಳಿಸಲಾಗಿದ್ದು, ಅದರ ಕ್ರಮ ಸಂಖ್ಯೆ: 9ರಲ್ಲಿ (Tax Concession for End of Life Vehicle Owner) ಕೇಂದ್ರ ಮೋಟಾರು ವಾಹನಗಳ ನಿಯಮಾವಳಿ 1989ರ ನಿಯಮ 51ಎ ಅಡಿಯಲ್ಲಿ ಪ್ರದತ್ತವಾದ ಅಧಿಕಾರದಡಿ ವಾಹನಗಳಿಗೆ ನಿಗದಿತ ಮೊತ್ತ ಅಥವಾ ಅವಧಿಗೆ ತೆರಿಗೆ ವಿನಾಯಿತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ತೆರಿಗೆ ವಿನಾಯಿತಿಯನ್ನು ಪರಿಷ್ಕರಿಸಿ ಮಾರ್ಪಾಡು ಆದೇಶ ಹೊರಡಿಸಲು ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದ ಪತ್ರ ದಿನಾಂಕ:23.10.2023 ರಲ್ಲಿ ನಿರ್ದೇಶಿಸಲಾಗಿರುತ್ತದೆ. ಅದರಂತೆ, ದಿನಾಂಕ:31.10.2023ರಂದು ನಡೆದ ಇಲಾಖಾ ಅಧಿಕಾರಿಗಳು, ಎನ್.ಐ.ಸಿ. ಪ್ರತಿನಿಧಿ ಹಾಗೂ ಸಮಾಲೋಚಕರು, MoRTH ಇವರೊಂದಿಗೆ ನಡೆದ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿದ್ದು, ಕೆಲವು ಹಳೆಯ ವಾಹನಗಳಿಗೆ ಪಾವತಿಸಿರುವ ತೆರಿಗೆಯ ಮಾಹಿತಿಯನ್ನು ಬ್ಯಾಕ್‌ಲಾಗ್ ಮಾಡುವ ಸಂದರ್ಭದಲ್ಲಿ ವಾಹನ-4 ತಂತ್ರಾಂಶದಲ್ಲಿ ಸರಿಯಾಗಿ ನಮೂದಿಸದಿರುವುದರಿಂದ ಅಂತಹ ವಾಹನಗಳ ತೆರಿಗೆಯನ್ನು ದೃಢೀಕರಣ ಮಾಡಲು ಸಾಧ್ಯವಾಗುವುದಿಲ್ಲ. ಆದುದರಿಂದ, Registered Vehicle Scrapping Policy in Karnataka-2022 ರ ಕ್ರಮ ಸಂಖ್ಯೆ:9ನ್ನು ಪರಿಷ್ಕರಿಸಿ ಆದೇಶ ಹೊರಡಿಸಲು ಕೋರಲಾಗಿದೆ.

ಆಯುಕ್ತರ ಪ್ರಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಸರ್ಕಾರವು, ಕೆಲವು ಹಳೆಯ ವಾಹನಗಳಿಗೆ ಪಾವತಿಸಿರುವ ತೆರಿಗೆಯ ಮಾಹಿತಿಯನ್ನು ಬ್ಯಾಕ್‌ಲಾಗ್ ಮಾಡುವ ಸಂದರ್ಭದಲ್ಲಿ ವಾಹನ-4 ತಂತ್ರಾಂಶದಲ್ಲಿ ಸರಿಯಾಗಿ ನಮೂದಿಸದಿರುವುದರಿಂದ ಅಂತಹ ವಾಹನಗಳ ತೆರಿಗೆಯನ್ನು ದೃಢೀಕರಣ ಮಾಡಲು ಸಾಧ್ಯವಾಗುವುದಿಲ್ಲವಾದ್ದರಿಂದ, ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ, 2022ರ ಕ್ರಮ ಸಂಖ್ಯೆ:(9)ರಲ್ಲಿ ನಿಗದಿಪಡಿಸಿರುವ Tax Concession for End of Life Vehicle (ELV) Owners ತೆರಿಗೆ ಪಟ್ಟಿಯನ್ನು ಪರಿಷ್ಕರಿಸಿ ಜಾರಿಗೆ ತರಲು ನಿರ್ದೇಶಿಸಿದೆ. ಅದರಂತೆ, ಈ ಆದೇಶ.

**ಸರ್ಕಾರಿ ಆದೇಶ ಸಂಖ್ಯೆ: ಟಿಡಿ 191 ಟಿಡಿ 2022,**

**ಬೆಂಗಳೂರು, ದಿನಾಂಕ:22.01.2024.**

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶ ಸಂಖ್ಯೆ:ಟಿಡಿ 191 ಟಿಡಿ 2022, ದಿನಾಂಕ:30.12.2022ರ ಆದೇಶದೊಂದಿಗೆ ಲಗತ್ತಿಸಲಾದ Registered Vehicle



Scrapping Policy in Karnataka 2022ರ ಕ್ರಮ ಸಂಖ್ಯೆ:(9)ರಲ್ಲಿ ನಿಗದಿಪಡಿಸಿರುವ Tax Concession for End of Life Vehicle (ELV) Owners ತೆರಿಗೆ ಪಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇದರೊಂದಿಗೆ ಲಗತ್ತಿಸಿರುವ ಅನುಬಂಧದಂತೆ ಪರಿಷ್ಕರಿಸಿ ಆದೇಶಿಸಿದೆ.

ಈ ಆದೇಶವನ್ನು ದಿನಾಂಕ:18.01.2024ರಂದು ನಡೆದ ಸಚಿವ ಸಂಪುಟ ಸಭೆ ಸಂಖ್ಯೆ: 2 ಪ್ರಕರಣ ಸಂಖ್ಯೆ: ಸಿ. 51/2024ರ ಅನುಮೋದನೆಯ ಅನುಸಾರ ಹೊರಡಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

Pyshpa v.s.

(ಪುಷ್ಪ ವಿ.ಎಸ್.)

ಸರ್ಕಾರದ ಅಧೀನ ಕಾರ್ಯದರ್ಶಿ,  
ಸಾರಿಗೆ ಇಲಾಖೆ.

ಇವರಿಗೆ:

1. ಪ್ರಧಾನ ಮಹಾಲೇಖಪಾಲರು (ಜಿ.ಎಸ್.ಎಸ್.ಎ/ಇ.ಆರ್.ಎಸ್.ಎ/ಎ&ಇ) ಕರ್ನಾಟಕ, ಪಾರ್ಕ್ ಹೌಸ್ ರಸ್ತೆ, ಬೆಂಗಳೂರು.
2. ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಟಿ.ಟಿ.ಎಂ.ಸಿ. ಕಟ್ಟಡ, ಶಾಂತಿನಗರ ಬೆಂಗಳೂರು.
3. ಸರ್ಕಾರದ ಜಂಟಿ ಕಾರ್ಯದರ್ಶಿ, ಸಚಿವ ಸಂಪುಟ ಶಾಖೆ, ವಿಧಾನಸೌಧ, ಬೆಂಗಳೂರು.
4. ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಜಿ.ಪಂ.), ವಿಧಾನಸೌಧ, ಬೆಂಗಳೂರು.

ಪ್ರತಿ:

1. ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಆಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು.
2. ಸರ್ಕಾರದ ಕಾರ್ಯದರ್ಶಿಯವರ ಪತ್ರಾಂಕಿತ ಆಪ್ತ ಸಹಾಯಕರು, ಸಾರಿಗೆ ಇಲಾಖೆ.
3. ಸರ್ಕಾರದ ಉಪ ಕಾರ್ಯದರ್ಶಿಯವರ ಆಪ್ತ ಸಹಾಯಕರು, ಸಾರಿಗೆ ಇಲಾಖೆ.
4. ಶಾಖಾ ರಕ್ಷಾ ಕಡತ / ಹೆಚ್ಚುವರಿ ಪ್ರತಿಗಳು / ಒಡಿಬಿಸಿ.